



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ಬಿಬಿಎಸ್ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಬುಧವಾರ, ೦೮, ನವೆಂಬರ್, ೨೦೨೩(ಕಾರ್ತಿಕ, ೧೭, ಶಕವರ್ಷ, ೧೯೪೫) BENGALURU, WEDNESDAY, 08, NOVEMBER, 2023(KARTHIKA, 17, SHAKAVARSHA, 1945)	ನಂ.೫೨೪ No. 524
-----------------------	---	-------------------

ನೋಂದಣಿ ಮತ್ತು ಮುದ್ರಾಂಕ ಇಲಾಖೆ

ತಿದ್ದುಪಡಿ ಅಧಿಸೂಚನೆ

ಸಂಖ್ಯೆ : ನೋ.ಮು/ಸಿವಿಸಿ -99/2023-24, ಬೆಂಗಳೂರು, ದಿನಾಂಕ: 08-11-2023

ವಿಷಯ: 2023-24ನೇ ಸಾಲಿನ ಗಾಂಧಿನಗರ ಜಿಲ್ಲಾನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ (ತಿದ್ದುಪಡಿ) ಕುರಿತು.

ಉಲ್ಲೇಖ: 1) ಅಧಿಸೂಚನೆ ಸಂಖ್ಯೆ: ನೋ&ಮು ಸಿವಿಸಿ/99/2023-24, ಬೆಂಗಳೂರು, ದಿನಾಂಕ: 27.09.2023.

2) ದಿನಾಂಕ 31-10-2023 ರಂದು ನಡೆದ ಸಿವಿಸಿ ಸಭೆ ನಡಾವಳಿಗಳು

ಬೆಂಗಳೂರು ನಗರ ಜಿಲ್ಲೆಯ ಗಾಂಧಿನಗರ ಜಿಲ್ಲಾನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿ ಹೊರಡಿಸಿದ ಉಲ್ಲೇಖ (1) ರ ಅಧಿಸೂಚನೆಯನ್ನು ದಿನಾಂಕ 01-10-2023 ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯಪತ್ರಿಕೆಯಲ್ಲಿ ಭಾಗ-III, ಸಂಖ್ಯೆ-460 ನ್ನು ದಿನಾಂಕ: 30.09.2023 ರಂದು ಪ್ರಕಟಿಸಲಾಗಿತ್ತು. ಸದರಿ ಅಧಿಸೂಚನೆಗೆ ಈ ಕೆಳಕಂಡ ತಿದ್ದುಪಡಿ ಮಾಡಲಾಗಿದೆ.

(೧)

2023-24ನೇ ಸಾಲಿಗೆ ಗಾಂಧಿನಗರ ಜಿಲ್ಲಾನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗಾಗಿ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಪಟ್ಟಿಯ ಅಧಿಸೂಚನೆಯನ್ನು ದಿನಾಂಕ 01-10-2023 ರಿಂದ ಜಾರಿಗೆ ಬರುವಂತೆ ದಿನಾಂಕ: 30.09.2023 ರಂದು ಅಧಿಕೃತವಾಗಿ ಪ್ರಕಟವಾದ ಕರ್ನಾಟಕ ರಾಜ್ಯ ಪತ್ರಿಕೆಯ ಭಾಗ-III, ಸಂಖ್ಯೆ-460 ಕ್ಕೆ ಸ್ಥಿರಾಸ್ತಿಗಳ ತಿದ್ದುಪಡಿ ಮಾರ್ಗಸೂಚಿ ದರಗಳನ್ನು ಸಾರ್ವಜನಿಕರ ಅವಗಾಹನೆಗಾಗಿ ಪ್ರಕಟಿಸಲಾಗಿದೆ. ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಸಾರ್ವಜನಿಕರು ಖುದ್ದಾಗಿ ಅಥವಾ ಲಿಖಿತ ಮೂಲಕ cvcobjection@karnataka.gov.in ವಿಳಾಸಕ್ಕೆ ಇ-ಮೇಲ್ ಮೂಲಕ ಕಾರಣ ಸಹಿತ ದಾಖಲೆಗಳೊಂದಿಗೆ ಪ್ರಕಟಣೆಗೊಂಡ 15 ದಿನಗಳ ಒಳಗಾಗಿ ಸಲ್ಲಿಸಬಹುದಾಗಿರುತ್ತದೆ.

ಈ ಕೆಳಕಂಡ ಉಪ ನೋಂದಣಿ ಕಛೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಅಂದಾಜು ಸರಾಸರಿ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ಹಾಗೂ ಕಟ್ಟಡಗಳಿಗೆ ಅನ್ವಯಿಸುವಂತೆ ದರಗಳನ್ನು ಅನುಬಂಧ 1 ಮತ್ತು 2 ರಲ್ಲಿ ಪ್ರಕಟಿಸಲಾಗಿದೆ.

ಕ್ರ.ಸಂ	ಉಪನೋಂದಣಿ ಕಛೇರಿಯ ಹೆಸರು	ಪುಟ ಸಂಖ್ಯೆ
1	ಗಾಂಧಿನಗರ ಉಪ ನೋಂದಣಿ ಕಛೇರಿ	12
2	ಗಂಗಾನಗರ ಉಪ ನೋಂದಣಿ ಕಛೇರಿ	13
3	ಯಲಹಂಕ ಉಪ ನೋಂದಣಿ ಕಛೇರಿ	14
4	ಬ್ಯಾಟರಾಯನಪುರ ಉಪ ನೋಂದಣಿ ಕಛೇರಿ	15
5	ಜಾಲ ಉಪ ನೋಂದಣಿ ಕಛೇರಿ	16-22
6	ಹೆಸರುಘಟ್ಟ ಉಪ ನೋಂದಣಿ ಕಛೇರಿ	23

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಶ್ರೀಮತಿ ಸವಿತಾ ಲಕ್ಷ್ಮಿ ಪಿ ಬೆಳಗಲಿ
ಸದಸ್ಯ ಕಾರ್ಯದರ್ಶಿ
ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು.

ಅನುಬಂಧ-1**1. ಮೌಲ್ಯ ಮಾಪನಕ್ಕೆ ಸಂಬಂಧಿಸಿದಂತೆ ಅನ್ವಯಿಸುವ ವಿಶೇಷ ಸೂಚನೆಗಳು:**

1. ಅ. ಕೆಳಕಂಡ ಕೃಷಿ ಜಮೀನು ಅಥವಾ ಭೂಪರಿವರ್ತನೆಯಾದ ಅಭಿವೃದ್ಧಿಹೊಂದಿದ ಸ್ವತ್ತನ್ನು ಪರಭಾರೆ ಮಾಡಿದಾಗ ಕೆಳಕಂಡಂತೆ ದರಗಳನ್ನು ಅಳವಡಿಸುವುದು, ಪಟ್ಟಣ ಪಂಚಾಯತ್/ಪುರಸಭೆ/ನಗರಸಭೆ/ಮಹಾನಗರ ಪಾಲಿಕೆ ವ್ಯಾಪ್ತಿಯ “ಒಳಗೆ ಬರುವ ಸ್ಥಿರಾಸ್ತಿಗಳು ಹಾಗೂ ಹೊರಗೆ ಬರುವ ಸ್ಥಿರಾಸ್ತಿಗಳಿಗೆ” ಸಂಬಂಧಿಸಿದಂತೆ.

(i)	5 ಗುಂಟೆ ವಿಸ್ತೀರ್ಣದ ವರೆಗಿನ ಜಮೀನಿಗೆ (5 ಗುಂಟೆ ಸೇರಿದಂತೆ)	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರ ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.
-----	--	---

ನಿವೇಶನದರ = ಯಾವ ಉದ್ದೇಶಕ್ಕೆ ಭೂಪರಿವರ್ತನೆ ಆಗಿರುತ್ತದೆಯೋ ಆ ಉದ್ದೇಶದ (ಅಂದರೆ ವಸತಿ, ಕೈಗಾರಿಕೆ ಮತ್ತು ವಾಣಿಜ್ಯೋಪಯೋಗಿ/ವಸತಿಯೇತರ ಉದ್ದೇಶಗಳು) ಸ್ವತ್ತು/ಜಮೀನುಗಳಿಗೆ ಆಯಾ ಪ್ರದೇಶದ ನಿವೇಶನ ದರವನ್ನು (ವಸತಿಯೇತರ/ವಾಣಿಜ್ಯೋಪಯೋಗಿ/ಸ್ವತ್ತಿನ ದರದೊಂದಿಗೆ) ಅಳವಡಿಸಿಕೊಳ್ಳತಕ್ಕದ್ದು.

ಸಿವಿಸಿ ನಿಯಮಗಳು, 2003 ರ ನಿಯಮ 6(2)(a) ರನ್ವಯ ಈ ಕೆಳಕಂಡಂತೆ ದರ ನಿಗದಿಪಡಿಸಿದೆ:

ಪಟ್ಟಣ ಪಂಚಾಯಿ/ಪುರಸಭೆ/ನಗರಸಭೆ/ ಮಹಾನಗರ ಪಾಲಿಕೆ ವ್ಯಾಪ್ತಿಯ “ಒಳಗೆ ಬರುವ ಸ್ಥಿರಾಸ್ತಿಗಳಿಗೆ” ಸಂಬಂಧಿಸಿದಂತೆ:

ಅ. ಕೆಳಕಂಡ ಭೂಪರಿವರ್ತನೆಯಾದ ಪೂರ್ಣ ವಿಸ್ತೀರ್ಣದ (ಸರ್ವೆ ನಂಬರಿನ ಸಂಪೂರ್ಣ ವಿಸ್ತೀರ್ಣದಂತೆ ಹಾಗೂ ಭಾಗಶಃ ಇಲ್ಲದಂತೆ) ಅಭಿವೃದ್ಧಿ ಹೊಂದಿದ ಸ್ವತ್ತನ್ನು ಪರಭಾರೆ ಮಾಡಿದಾಗ ಕೆಳಕಂಡಂತೆ ದರಗಳನ್ನು ಅಳವಡಿಸುವುದು.

(ii)	5 ಗುಂಟೆಯಿಂದ ಮೇಲ್ಪಟ್ಟು 7.5 ಗುಂಟೆಯವರೆಗಿನ ವಿಸ್ತೀರ್ಣದ ಜಮೀನಿಗೆ (7.5 ಗುಂಟೆ ಸೇರಿದಂತೆ)	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರದ 70% ರಷ್ಟು ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.								
(iii)	7.5 ಗುಂಟೆಯಿಂದ ಮೇಲ್ಪಟ್ಟು 10 ಗುಂಟೆಯವರೆಗಿನ ವಿಸ್ತೀರ್ಣದ ಜಮೀನಿಗೆ (10 ಗುಂಟೆ ಸೇರಿದಂತೆ)	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರದ 65% ರಷ್ಟು ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.								
(iv)	10 ಗುಂಟೆಯಿಂದ ಮೇಲ್ಪಟ್ಟು 20 ಗುಂಟೆಯವರೆಗಿನ ವಿಸ್ತೀರ್ಣದ ಜಮೀನಿಗೆ (20 ಗುಂಟೆ ಸೇರಿದಂತೆ)	ಆಯಾ ಪ್ರದೇಶದ ನಿವೇಶನದ ದರದ 60% ರಷ್ಟು ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.								
(v)	20 ಗುಂಟೆಯಿಂದ ಮೇಲ್ಪಟ್ಟು 40 ಗುಂಟೆಯವರೆಗಿನ (1 ಎಕರೆ) ವಿಸ್ತೀರ್ಣದ ಜಮೀನಿಗೆ (40 ಗುಂಟೆ ಸೇರಿದಂತೆ)	ಆಯಾ ಪ್ರದೇಶದ ನಿವೇಶನದ ದರದ 55% ರಷ್ಟು ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.								
(vi)	1 ಎಕರೆ ಮೇಲ್ಪಟ್ಟು ವಿಸ್ತೀರ್ಣದ ಜಮೀನಿಗೆ	<table><tr><td colspan="2">ಆಯಾ ಕೃಷಿ ಜಮೀನಿನ ಈ ಕೆಳಗಿನ ತರಹದ ದರ</td></tr><tr><td>ಕೈಗಾರಿಕೋಪಯೋಗಿ</td><td>55% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).</td></tr><tr><td>ವಾಸೋಪಯೋಗಿ</td><td>65% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).</td></tr><tr><td>ವಾಣಿಜ್ಯೋಪಯೋಗಿ / ವಸತಿಯೇತರ</td><td>80% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)</td></tr></table>	ಆಯಾ ಕೃಷಿ ಜಮೀನಿನ ಈ ಕೆಳಗಿನ ತರಹದ ದರ		ಕೈಗಾರಿಕೋಪಯೋಗಿ	55% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).	ವಾಸೋಪಯೋಗಿ	65% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).	ವಾಣಿಜ್ಯೋಪಯೋಗಿ / ವಸತಿಯೇತರ	80% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)
ಆಯಾ ಕೃಷಿ ಜಮೀನಿನ ಈ ಕೆಳಗಿನ ತರಹದ ದರ										
ಕೈಗಾರಿಕೋಪಯೋಗಿ	55% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).									
ವಾಸೋಪಯೋಗಿ	65% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).									
ವಾಣಿಜ್ಯೋಪಯೋಗಿ / ವಸತಿಯೇತರ	80% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)									

ನಿವೇಶನ ದರ = ಯಾವ ಉದ್ದೇಶಕ್ಕೆ ಭೂಪರಿವರ್ತನೆ ಆಗಿರುತ್ತದೆಯೋ ಆ ಉದ್ದೇಶದ (ಅಂದರೆ ವಸತಿ, ಕೈಗಾರಿಕೆ ಮತ್ತು ವಾಣಿಜ್ಯೋಪಯೋಗಿ/ ವಸತಿಯೇತರ ಉದ್ದೇಶಗಳು) ಸ್ವತ್ತು/ಜಮೀನುಗಳಿಗೆ ಆಯಾ ಪ್ರದೇಶದ ನಿವೇಶನ ದರವನ್ನು (ವಸತಿಯೇತರ/ವಾಣಿಜ್ಯೋಪಯೋಗಿ/ಸ್ವತ್ತಿನ ದರದೊಂದಿಗೆ) ಅಳವಡಿಸಿಕೊಳ್ಳತಕ್ಕದ್ದು.

2. ಪಟ್ಟಣ ಪಂಚಾಯ್ತಿ/ಪುರಸಭೆ/ನಗರಸಭೆ/ಮಹಾನಗರ ಪಾಲಿಕೆ ವ್ಯಾಪ್ತಿಯ "ಹೊರಗೆ ಬರುವ ಸ್ಥಿರಾಸ್ತಿಗಳಿಗೆ" ಸಂಬಂಧಿಸಿದಂತೆ:

ಕೆಳಕಂಡ ಉದ್ದೇಶಕ್ಕಾಗಿ ಭೂಪರಿವರ್ತನೆಯಾದ ಪೂರ್ಣ ವಿಸ್ತೀರ್ಣದ (ಸರ್ವೆ ನಂಬರಿನ ಸಂಪೂರ್ಣ ವಿಸ್ತೀರ್ಣದಂತೆ ಹಾಗೂ ಭಾಗಶಃ ಇಲ್ಲದಂತೆ) ಅಭಿವೃದ್ಧಿ ಹೊಂದದ ಸ್ವತ್ತನ್ನು ಪರಿಭಾರೆ ಮಾಡಿದಾಗ ಕೆಳಕಂಡಂತೆ ದರಗಳನ್ನು ಅಳವಡಿಸುವುದು.

(i)	5 ಗುಂಟೆ ಮೇಲ್ಪಟ್ಟು 10 ಗುಂಟೆವರೆಗಿನ ಜಮೀನುಗಳಿಗೆ ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರದ 55% ರಷ್ಟು ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.
(ii)	ಕೈಗಾರಿಕೋಪಯೋಗಿ (10 ಗುಂಟೆಗೂ ಹೆಚ್ಚಿನ ವಿಸ್ತೀರ್ಣದ ಜಮೀನುಗಳಿಗೆ) 55 % (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)
(iii)	ವಾಸೋಪಯೋಗಿ (10 ಗುಂಟೆಗೂ ಹೆಚ್ಚಿನ ವಿಸ್ತೀರ್ಣದ ಜಮೀನುಗಳಿಗೆ) 65 % (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)
(iv)	ವಾಣಿಜ್ಯೋಪಯೋಗಿ/ ವಸತಿಯೇತರ (10 ಗುಂಟೆಗೂ ಹೆಚ್ಚಿನ ವಿಸ್ತೀರ್ಣದ ಜಮೀನುಗಳಿಗೆ) 80 % (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)

- **ಅಭಿವೃದ್ಧಿ ಹೊಂದದ ಸ್ವತ್ತುಗಳು ಅಂದರೆ:** ಭೂಪರಿವರ್ತನೆಯಾದ ನಂತರ ಸಕ್ಷಮ ಪ್ರಾಧಿಕಾರದಿಂದ ಸ್ವತ್ತಿನ ವಿನ್ಯಾಸ ನಕ್ಷೆಗೆ ಅನುಮೋದನೆ ಪಡೆಯದೆ ಸ್ವತ್ತಿನ ಒಳಗೆ ಮೂಲಭೂತ ಸೌಕರ್ಯಗಳಾದ ಒಳಚರಂಡಿ ವ್ಯವಸ್ಥೆ, ಬಡಾವಣೆಯಲ್ಲಿನ ಸರ್ವೆ ವೃತ್ತ / ಆಂತರಿಕ ರಸ್ತೆಗಳು ಇತ್ಯಾದಿ.... ಅಭಿವೃದ್ಧಿಪಡಿಸದೆ ಇರುವ ಪ್ರದೇಶವಾಗಿರುತ್ತದೆ.
- 3. ಕರ್ನಾಟಕ ಭೂಸುಧಾರಣೆ ಕಾಯ್ದೆ, 1961 ರ ಕಲಂ 109ರ ಅಡಿಯಲ್ಲಿ ಕೃಷಿಯೇತರ ಚಟುವಟಿಕೆಗಳಿಗೆ ಜಮೀನು ಖರೀದಿಸಲು ಸರ್ಕಾರದಿಂದ ಅನುಮತಿ ನೀಡಲಾದ ಹಂತದಲ್ಲಿ / ಸಂದರ್ಭದಲ್ಲಿ ಮಾತ್ರ ಪೂರ್ಣ ಸರ್ವೆ ನಂ/ಹಿಸ್ಸಾ ಸರ್ವೆ ನಂ/ಭಾಗಶಃ ಸರ್ವೆ ನಂ / 10 ಗುಂಟೆಗೆ ಮೇಲ್ಪಟ್ಟ ವಿಸ್ತೀರ್ಣವುಳ್ಳ ಜಮೀನುಗಳಿಗೆ ಮಾರುಕಟ್ಟೆ ಮಾರ್ಗಸೂಚಿ ದರಗಳನ್ನು ನಿಗದಿಪಡಿಸುವಾಗ ಆಯಾ ಉದ್ದೇಶಕ್ಕೆ ಭೂಪರಿವರ್ತಿತ ಜಮೀನುಗಳ ದರಗಳಂತೆ ಪರಿಗಣಿಸಿ, ಕ್ರಮ ಸಂಖ್ಯೆ 1(ಆ) ಮತ್ತು 2 ರಲ್ಲಿರುವ ದರಗಳನ್ನು ಮಾತ್ರ ವಿಧಿಸಲು ಅವಕಾಶವಿರುತ್ತದೆ. ಇತರೆ ಸಂದರ್ಭಗಳಲ್ಲಿ, ಅಂದರೆ, ಸದರಿ ಅನುಮತಿ ನೀಡಿದ ತರುವಾಯದ/ನಂತರದ ವ್ಯವಹಾರಗಳಿಗೆ ಸದರಿ ಕ್ರಮ ಸಂಖ್ಯೆ 1 ಮತ್ತು 2 ರಲ್ಲಿ ನಮೂದಿಸಿರುವ ಸೂಚನೆಗಳು / ಷರತ್ತುಗಳು ಅನ್ವಯವಾಗುತ್ತವೆ.
- 4. ಮಾರ್ಗಸೂಚಿ - ಪಟ್ಟಿಯಲ್ಲಿ ದರ ನಿಗದಿಪಡಿಸದೇ ಇರುವ ಕೃಷಿ (5 ಗುಂಟೆ ವಿಸ್ತೀರ್ಣದ ವರೆಗಿನ ಜಮೀನು ಸೇರಿ) ಕೃಷಿಯೇತರ ಜಮೀನುಗಳು / ಸ್ವತ್ತುಗಳಿಗೆ ರಾಷ್ಟ್ರೀಯ ಹೆದ್ದಾರಿ / ಬೈಪಾಸ್ / ವರ್ತುಲ ರಸ್ತೆಗಳಿಗೆ ಹೊಂದಿಕೊಂಡಿದ್ದಲ್ಲಿ ಆಯಾ ಪ್ರದೇಶದ ದರಗಳಿಗೆ 50% ರಷ್ಟು, ರಾಜ್ಯ ಹೆದ್ದಾರಿಗಳಿಗೆ ಹೊಂದಿಕೊಂಡಿದ್ದಲ್ಲಿ ಆಯಾ ಪ್ರದೇಶದ ದರಕ್ಕೆ 35% ರಷ್ಟು, ಜಿಲ್ಲಾಮುಖ್ಯ ರಸ್ತೆ ಅಥವಾ 80 ಅಡಿ ಅಗಲದ (ಆರ್ಟೀರಿಯಲ್) ರಸ್ತೆಗೆ ಹೊಂದಿಕೊಂಡಿದ್ದಲ್ಲಿ, ಆಯಾ ಪ್ರದೇಶದ ದರಕ್ಕೆ 30% ರಷ್ಟು ದರ ನಿಗದಿಪಡಿಸುವುದು.
- 5. ಯಾವುದೇ ಪ್ರದೇಶದಲ್ಲಿರುವ ವಾಣಿಜ್ಯ ಮತ್ತು ವಸತಿಯೇತರ (ಕೈಗಾರಿಕೆಯನ್ನು ಹೊರತುಪಡಿಸಿ) ನಿವೇಶನಗಳಿಗೆ ಆಯಾ ಪ್ರದೇಶಗಳ ವಾಸೋಪಯೋಗಿ ನಿವೇಶನ ದರದ ಮೇಲೆ ಶೇಕಡ 50 ರಷ್ಟು ಹೆಚ್ಚಿಸಿ ದರ ನಿಗದಿಪಡಿಸುವುದು. (ಈಗಾಗಲೇ ವಾಣಿಜ್ಯ/ವಸತಿಯೇತರ ಉದ್ದೇಶಕ್ಕಾಗಿಯೇ ದರ ನಿಗದಿಪಡಿಸುವುದನ್ನು ಹೊರತುಪಡಿಸಿ).
- 6. ಈಗಾಗಲೇ ಮಾರ್ಗಸೂಚಿಯಲ್ಲಿ ದರ ನಿಗದಿಪಡಿಸದೇ ಇರುವ ವಾಣಿಜ್ಯ/ವಸತಿಯೇತರ ಫ್ಲಾಟ್‌ಗಳಿಗೆ/ಸರ್ವಿಸ್ ಅಪಾರ್ಟ್‌ಮೆಂಟ್‌ಗಳಿಗೆ ವಾಸೋಪಯೋಗಿ ಅಪಾರ್ಟ್‌ಮೆಂಟ್‌/ಫ್ಲಾಟ್‌ಗಳ ದರದ 40% ರಷ್ಟು ಹಾಗೂ ವಾಣಿಜ್ಯ (ಮಾಲ್ / ಮಲ್ಟಿಪ್ಲೆಕ್ಸ್) ಗೆ ಶೇ. 50 ರಷ್ಟು ನಿಗದಿಪಡಿಸುವುದು. (ಸ್ಥಳೀಯ ಸಂಸ್ಥೆ/ಪ್ರಾಧಿಕಾರ ಅನುಮೋದಿಸಿದ ನಕ್ಷೆಯಂತೆ).
- 7. ಮೂಲ ನಿವೇಶನಗಳಿಗೆ ಅಥವಾ ಯಾವುದೇ ಎರಡು ಕಡೆ ರಸ್ತೆಗೆ ಹೊಂದಿರುವ ನಿವೇಶನಗಳಿಗೆ ಆಯಾ ಪ್ರದೇಶದ ನಿವೇಶನ ದರಗಳ 10% ರಷ್ಟು ಹೆಚ್ಚಿಗೆ ದರ ನಿಗದಿಪಡಿಸುವುದು.
- 8. ಈಗಾಗಲೇ ಮಾರ್ಗಸೂಚಿಯಲ್ಲಿ ಕೈಗಾರಿಕೋಪಯೋಗಿ ಎಂದು ಸ್ಪಷ್ಟಪಡಿಸಿರುವ ಪ್ರದೇಶಗಳಿಗೆ ನಿಗದಿಪಡಿಸಿರುವ ನಿವೇಶನದ ದರವನ್ನು ಅನುಸರಿಸತಕ್ಕದ್ದು. ಈ ಪ್ರದೇಶಗಳನ್ನು ಹೊರತುಪಡಿಸಿ ಇತರ ಎಲ್ಲಾ ಪ್ರದೇಶಗಳಲ್ಲಿ ಇರುವ ಕೈಗಾರಿಕೋಪಯೋಗಿ ನಿವೇಶನಗಳಿಗೆ ವಾಸೋಪಯೋಗಿ ನಿವೇಶನ ದರ ನಿಗದಿಪಡಿಸುವುದು.
- 9. ವಿಲ್ಲಾಮೆಂಟ್ ಮತ್ತು ಅಪಾರ್ಟ್‌ಮೆಂಟ್‌ಗಳ ಅಥವಾ ಯಾವುದೇ ದಸ್ತಾವೇಜಿನಲ್ಲಿ ಸೂಪರ್ ಬಿಲ್ಡ್‌ಫ್ ಏರಿಯಾ ದರಗಳನ್ನು ಅನ್ವಯಿಸುವಲ್ಲಿ ಓಪನ್ ಟೆರೇಸ್ / ಗಾರ್ಡನ್ ಏರಿಯಾ/ ಎಕ್ಸ್‌ಕ್ಯೂಸಿವ್ ಯೂಸೇಜ್ ಏರಿಯಾಗಳಿಗೆ 40% ರಷ್ಟು ಸೂಪರ್ ಬಿಲ್ಡ್‌ಫ್ ಏರಿಯಾ ದರಗಳನ್ನು ನಿಗದಿಪಡಿಸುವುದು.

10. **ಅನುಬಂಧ-3** ರಲ್ಲಿಯ ಆಪಾರ್ಟ್‌ಮೆಂಟ್ / ಫ್ಲಾಟ್ ದರಗಳು ಸೂಪರ್ ಬಿಲ್ಡ್‌ಫ್ ಏರಿಯಾದ ಪ್ರಾಥಮಿಕ ದರಗಳಾಗಿರುತ್ತವೆ.
(only basic rate); ಆಪಾರ್ಟ್‌ಮೆಂಟಿನ ಒಟ್ಟು ಮೌಲ್ಯ = ಸೂಪರ್ ಬಿಲ್ಡ್‌ಫ್ ಏರಿಯಾದ ಪ್ರಾಥಮಿಕ ದರದ ಮೌಲ್ಯ (only basic rate) + ಹೆಚ್ಚುವರಿ ವಿಶೇಷ ಸೌಲಭ್ಯ ಗುಂಪಿನ ಮೌಲ್ಯ + ಹೆಚ್ಚುವರಿ ಅಂತಸ್ತಿನ ಮೌಲ್ಯ. **ಅನುಬಂಧ- 2** ರಲ್ಲಿಯ ಆಪಾರ್ಟ್‌ಮೆಂಟ್ ದರಗಳಿಗೆ ಹೆಚ್ಚುವರಿ ಅಂತಸ್ತಿನ ಮೌಲ್ಯ ಮಾತ್ರ ಅಳವಡಿಸಬೇಕು.
11. ಅನುಬಂಧ-2 ರಲ್ಲಿಯ ವಿಲ್ಲಾ / ರೋ ಹೌಸ್‌ಗಳ ದರಗಳು ವಿಲ್ಲಾ / ರೋ ಹೌಸ್‌ಗಳ ನಿವೇಶನದ ದರಗಳಾಗಿದ್ದು, ವಿಲ್ಲಾ / ರೋ ಹೌಸ್ ಒಟ್ಟು ಮೌಲ್ಯ = ವಿಲ್ಲಾ / ರೋ ಹೌಸ್‌ಗಳ ನಿವೇಶನ ದರದ ಮೌಲ್ಯ + ವಿಲ್ಲಾ / ರೋ ಹೌಸ್ ಕಟ್ಟಡದ ಮೌಲ್ಯ + ಹೆಚ್ಚುವರಿ ವಿಶೇಷ ಸೌಲಭ್ಯ ಗುಂಪಿನ ಮೌಲ್ಯ ಹೊಸದರಗಳನ್ನು ನಿಗದಿಪಡಿಸುವಲ್ಲಿ ಈ ಅಂಶಗಳನ್ನು ಪರಿಗಣಿಸಬೇಕು.
12. ನೋಂದಣಿ ಪೂರ್ವದಲ್ಲಿ ಹೊಸ ಬಡಾವಣೆ, ಬಹುಮಹಡಿ ಕಟ್ಟಡ, ಆಪಾರ್ಟ್‌ಮೆಂಟ್ / ವಿಲ್ಲಾ / ರೋ ಹೌಸ್ ಗಳು/ ವಿಲ್ಲಾಫುಂಟ್ ಹೈಬ್ರಿಡ್ / ಇತರರಗಳಿಗೆ ಅನುಬಂಧ 3 ರಲ್ಲಿಯ ಪ್ರಸ್ತಾವನೆಗಳನ್ನು ಹೊರತುಪಡಿಸಿ, ಉಳಿದ ಯಾವುದೇ ರೀತಿಯ ಯೋಜನೆಗಳು ಬಂದಲ್ಲಿ ಕೇಂದ್ರ ಮೌಲ್ಯ ಮಾಪನ ಸಮಿತಿಯಿಂದ ದರವನ್ನು ನಿಗದಿಪಡಿಸಿಕೊಳ್ಳತಕ್ಕದ್ದು.
13. ಸ್ಥಳೀಯ ಸಂಸ್ಥೆಗಳು ಉನ್ನತೀಕರಣಗೊಂಡಲ್ಲಿ / ಮೇಲ್ದರ್ಜೆಗೊಂಡ ದಿನಾಂಕದಿಂದ ಸಂಬಂಧಿಸಿದ ದರಗಳನ್ನು ಅಳವಡಿಸಬೇಕು. (ಉದಾ: ನಗರಸಭೆಯು ಮಹಾನಗರ ಪಾಲಿಕೆಯಾದಾಗ / ಪಟ್ಟಣ ಪುರಸಭೆಗಳು ನಗರಸಭೆಯಾದಾಗ / ಗ್ರಾಮ ಪಂಚಾಯ್ತಿಗಳು, ಪಟ್ಟಣ ಪಂಚಾಯ್ತಿಯಾಗಿ ಉನ್ನತೀಕರಣಗೊಂಡಲ್ಲಿ / ಮೇಲ್ದರ್ಜೆಗೊಂಡಾಗ ಸಂಬಂಧಿಸಿದ ಪಟ್ಟಣ ಪಂಚಾಯ್ತಿ/ಪುರಸಭೆ/ ನಗರಸಭೆ/ಮಹಾನಗರ ಪಾಲಿಕೆಯ ಕಟ್ಟಡ ದರಗಳನ್ನು ಅಳವಡಿಸಬೇಕು).
14. ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಯಲ್ಲಿನ ದರಗಳು ಜಾರಿಗೆ ಬಂದ ದಿನಾಂಕದಿಂದ ನಂತರ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳಿಗೂ ಪ್ರಕಟಣೆಗೊಂಡ ಪಟ್ಟಿಯಲ್ಲಿನ ಮೌಲ್ಯದಂತೆಯೇ ದರವನ್ನು ಪರಿಗಣಿಸತಕ್ಕದ್ದಾಗಿರುತ್ತದೆ. ಪ್ರಕಟಣೆಗೊಂಡ ದಿನಾಂಕದಿಂದ ಹಿಂದೆ ಬರೆಯಲಾದ ಪತ್ರಗಳೂ ಸಹ ಈ ಪಟ್ಟಿಯಲ್ಲಿನ ದರಗಳಂತೆ ಮೌಲ್ಯವನ್ನು ನಿರ್ಧರಿಸತಕ್ಕದ್ದಾಗಿರುತ್ತದೆ. ಹಾಗೆಯೇ ಕಾವೇರಿ-2 ತಂತ್ರಾಂಶದಲ್ಲಿ ಆನ್‌ಲೈನ್‌ನಲ್ಲಿ ದಿನಾಂಕ: 01-10-2023 ರಿಂದ ನೋಂದಣಿ ಮಾಡಿಕೊಳ್ಳುವ ದಸ್ತಾವೇಜುಗಳಿಗೆ ಹೊಸದಾಗಿ ನಿಗದಿಪಡಿಸಿರುವ ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಯಲ್ಲಿನ ದರಗಳಂತೆ ಮೌಲ್ಯವನ್ನು ನಿರ್ಧರಿಸತಕ್ಕದ್ದಾಗಿರುತ್ತದೆ. ತಪ್ಪಿದಲ್ಲಿ ಕರ್ನಾಟಕ ಮುದ್ರಾಂಕ ಕಾಯ್ದೆ, 1957ರ ಕಲಂ 45(ಎ)(1)ರ ಅಡಿಯಲ್ಲಿ ಕ್ರಮ ಜರುಗಿಸತಕ್ಕದ್ದು.
15. 1 ಚದರ ಮೀಟರ್ = 10.764 ಚದರ ಅಡಿಗಳು ಶುಲ್ಕ ಲೆಕ್ಕ ಹಾಕಲು ಉಪಯೋಗಿಸಬೇಕು.
16. Super built-up area in square meter-1.25 X Carpet Area in square meter.
ಉದಾ:- ಒಂದು ಫ್ಲಾಟ್‌ನಲ್ಲಿ 120 ಚ.ಮೀ. ಕಾರ್ಪೆಟ್ ಏರಿಯಾ

ಸೂಪರ್ ಬಿಲ್ಡ್‌ಫ್ ಏರಿಯಾ, ಚದರ ಮೀಟರ್ = $1.25 \times 120 = 150$ ಚದರ ಮೀಟರ್ ಸೂಪರ್ ಬಿಲ್ಡ್‌ಫ್ ಏರಿಯಾ
ದರಪಟ್ಟಿಯಲ್ಲಿರುವ ಆಪಾರ್ಟ್‌ಮೆಂಟ್‌ನ ಫ್ಲಾಟ್‌ನ ಸೂಪರ್ ಬಿಲ್ಡ್‌ಫ್ ಏರಿಯಾ ದರ ರೂ. 25000/- ಪ್ರತಿ ಚ.ಮೀ.
ಫ್ಲಾಟ್‌ನ ಒಟ್ಟು ಮೌಲ್ಯ = $150 \times 25000 = 37,50,000/-$
ಅಥವಾ
ಫ್ಲಾಟ್‌ನ ಒಟ್ಟು ಮೌಲ್ಯ = $(1.25 \times 120) \times 25000 = 37,50,000/-$

2. ಕೇಂದ್ರ ಮೌಲ್ಯ ಮಾಪನ ಸಮಿತಿ

ಮೌಲ್ಯಮಾಪನಕ್ಕೆ ಅನುಸರಿಸಬೇಕಾದ PWD ಪ್ರಸ್ತಾವಿತ ಕಟ್ಟಡಗಳ ದರಗಳು (ಲೋಕೋಪಯೋಗಿ ಇಲಾಖೆ ಪತ್ರ ದಿನಾಂಕ: 29-10-2018)

		ನೆಲಮಹಡಿ	ಮೇಲ್ಮಹಡಿ
		ಪ್ರತಿ ಚ.ಮೀ. ರೂಗಳಲ್ಲಿ	ಪ್ರತಿ ಚ.ಮೀ. ರೂಗಳಲ್ಲಿ
1	ಆರ್.ಸಿ.ಸಿ ಛಾವಣಿ, ಕಾಂಕ್ರೀಟ್/ಇಟ್ಟಿಗೆ ಗೋಡೆ, ಮಾರ್ಬಲ್, ನೆಲಹಾಸು, ತೇಗದ ಮರದ ಕಿಟಕಿ ಮತ್ತು ಬಾಗಿಲುಗಳು	18183	16298
2	ಆರ್.ಸಿ.ಸಿ ಛಾವಣಿ, ಇಟ್ಟಿಗೆ ಗೋಡೆ, ಗ್ರಾನೈಟ್ ನೆಲಹಾಸು, ತೇಗದ ಮರದ ಕಿಟಕಿ ಮತ್ತು ಬಾಗಿಲುಗಳು	16963	15300
3	ಆರ್.ಸಿ.ಸಿ ಛಾವಣಿ, ಕಾಂಕ್ರೀಟ್ / ಇಟ್ಟಿಗೆ ಗೋಡೆ, ವಿಟ್ರಿಫೈಡ್ ನೆಲಹಾಸು, ಹೊನ್ನೆಮರದ ಕಿಟಕಿ ಮತ್ತು ಬಾಗಿಲುಗಳು	14690	13000
4	ಆರ್.ಸಿ.ಸಿ ಛಾವಣಿ, ಕಾಂಕ್ರೀಟ್ / ಇಟ್ಟಿಗೆ ಗೋಡೆ, ಮೊಸಾಯಿಕ್/ ಪಾಲಿಷ್ಡ್/ ಸೆರಾಮಿಕ್/ ಶಾಹಬಾದ ಕಡಪ/ ಬೇತಮ್ ಚರ್ಟ್/ ರೆಡಾಕ್ಸೈಡ್ ನೆಲಹಾಸು, ಕಾಡಿನ ಮರ/ ಉಕ್ಕಿನ ಕಿಟಕಿ ಮತ್ತು ಬಾಗಿಲುಗಳು.	14524	12584
5	ಮದ್ರಾಸ್ ತಾರಸಿ/ ಕಡಪ ತಾರಸಿ, ಮಂಗಳೂರು ಹೆಂಚು, ಇಟ್ಟಿಗೆ/ ಮಣ್ಣಿನ ಗೋಡೆ, ಎ.ಸಿ.ಶೀಟ್ ಛಾವಣಿ, ರೆಡಾಕ್ಸೈಡ್ ನೆಲಹಾಸು, ಕಾಡಿನ ಮರದ ಕಿಟಕಿ ಮತ್ತು ಬಾಗಿಲುಗಳು	11518	10064

ಷರಾ: 1. ಮೇಲ್ಕಂಡ ದರಗಳಲ್ಲಿ ಕನಿಷ್ಠ ನಾಗರಿಕ ಸೌಲಭ್ಯಗಳಾದ ಕುಡಿಯುವ ನೀರು, ಒಳಚರಂಡಿ/ನೈರ್ಮಲೀಕರಣ ಹಾಗೂ ವಿದ್ಯುತ್ ವೆಚ್ಚಗಳು ಒಳಗೊಂಡಿರುತ್ತವೆ.

2. ತಳಮಹಡಿ ಕಟ್ಟಡ (cellar, partial cellar& stilt) ಪಾರ್ಕಿಂಗ್‌ಗಾಗಿ/ವಾಹನ ನಿಲುಗಡೆಗಾಗಿ ನಿರ್ಮಿಸಿದ ಕಟ್ಟಡಕ್ಕೆ ನೆಲಮಹಡಿಯ ಕಟ್ಟಡದ ದರದ ಶೇಕಡ 66.00 ರಷ್ಟು(2/3) ದರಗಳನ್ನು ಅಳವಡಿಸಿಕೊಳ್ಳಬೇಕು.

3. ಬಿ.ಎಂ.ಆರ್.ಡಿ.ಎ ವ್ಯಾಪ್ತಿಗೆ ಶೇ 3.00 ರಷ್ಟು ಏರಿಯಾ ವೇಟೇಜ್ (Weightage) ಸೇರಿದ ಮೇಲ್ಕಂಡ ದರಗಳಾಗಿರುತ್ತದೆ. ಈ ದರಗಳಿಗೆ ಜಿ.ಎಸ್.ಟಿ ಸೇರಿರುವುದಿಲ್ಲ.

3. ವಾಹನ ನಿಲ್ದಾಣ ದರಗಳು

ಕ್ರ.ಸಂ	ಸ್ವತ್ತಿನ ಒಟ್ಟು ಮೌಲ್ಯ ಅ) ನಿವೇಶನ ಮತ್ತು ಕಟ್ಟಡದ ಸ್ವತ್ತುಗಳಿಗೆ ಆ) ಅಪಾರ್ಟ್‌ಮೆಂಟ್ ಕಟ್ಟಡಗಳಿಗೆ (ಸೂಪರ್ ಬಿಲ್ಡಿಂಗ್ ಮೌಲ್ಯ + ಹೆಚ್ಚುವರಿ ಅಂತಸ್ತಿನ ಮೌಲ್ಯ + ಹೆಚ್ಚುವರಿ ವಿಶೇಷ ಸೌಲಭ್ಯ)	ಮೇಲ್ದಾಖಲೆಯುಳ್ಳ	ಮೇಲ್ದಾಖಲೆ ರಹಿತ
		(Covered Car parking)	(Open Car parking)
1	ರೂ.50,00,000/- ವರೆಗೆ	ರೂ. 2,00,000	ರೂ. 1,85,000
2	ರೂ.50,00,001/- ರಿಂದ ರೂ.1,00,00,000/- ವರೆಗೆ	ರೂ. 2,50,000	ರೂ. 2,00,000
3	ರೂ.1,00,00,001/-ರಿಂದ ಮೇಲ್ಪಟ್ಟು	ರೂ. 3,00,000	ರೂ. 2,50,000

4. ಅಪಾರ್ಟ್‌ಮೆಂಟ್/ಫ್ಲಾಟ್‌ಗಳ ಮೇಲಂತಸ್ತುಗಳಿಗೆ ಹೆಚ್ಚುವರಿ ದರ ನಿಗದಿಪಡಿಸುವ ಬಗ್ಗೆ.

ಕ್ರ. ಸಂ	ಅಂತಸ್ತುಗಳು	ಶೇಕಡಾವಾರು ಹೆಚ್ಚುವರಿ	ಕ್ರ. ಸಂ	ಅಂತಸ್ತುಗಳು	ಶೇಕಡಾವಾರು ಹೆಚ್ಚುವರಿ
1	ನೇಲ ಅಂತಸ್ತಿನಿಂದ 5 ಅಂತಸ್ತಿನ ವರೆಗೆ	ಯಾವುದೇ ಹೆಚ್ಚುವರಿ ದರ ಇಲ್ಲ.	7	11ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 3.0.%
2	6ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 0.5%	8	12ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 3.5%
3	7ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 1.0%	9	13ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 4.0.%
4	8ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 1.5%	10	14ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 4.5%
5	9ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 2.0%	11	15ನೇ ಅಂತಸ್ತು ಮತ್ತು ಮೇಲ್ಪಟ್ಟು	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 5.0%
6	10ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 2.5%			

ಅಪಾರ್ಟ್‌ಮೆಂಟ್ / ಫ್ಲಾಟ್ ಮೇಲಂತಸ್ತುಗಳಿಗೆ ಹೆಚ್ಚುವರಿ ದರ ನಿಗದಿಪಡಿಸುವ ಬಗ್ಗೆ. (ಉದಾಹರಣೆ: 30,00,000 ಮೌಲ್ಯದ (1000 ಚದರ ಮೀಟರ್ x ರೂ.3000 ಪ್ರತಿ ಚದರ ಮೀಟರ್‌ಗೆ) ಅಪಾರ್ಟ್‌ಮೆಂಟ್‌ಗೆ ಮೇಲ್ಕಂಡ ದರಗಳಂತೆ ಅಗುವ ಹೆಚ್ಚುವರಿ ಮೌಲ್ಯ).

ಕ್ರ. ಸಂ	ಅಂತಸ್ತುಗಳು	ಶೇಕಡಾವಾರು	ಕ್ರ. ಸಂ	ಅಂತಸ್ತುಗಳು	ಶೇಕಡಾವಾರು
1	ನೆಲ ಅಂತಸ್ತಿನಿಂದ ಯಿಂದ 5 ಅಂತಸ್ತು	30,00,000+ ಯಾವುದೇ ಹೆಚ್ಚುವರಿ ದರ ಇಲ್ಲ.	7	11ನೇ ಅಂತಸ್ತು	30,00,000+(30,00,000 X 3.0%)=30,90,000/-
2	6ನೇ ಅಂತಸ್ತು	30,00,000+(30,00,000 X 0.5%)=30,15,000/-	8	12ನೇ ಅಂತಸ್ತು	30,00,000+(30,00,000 X 3.5%)=31,05,000/-
3	7ನೇ ಅಂತಸ್ತು	30,00,000+(30,00,000 X 1.0%)=30,30,000/-	9	13ನೇ ಅಂತಸ್ತು	30,00,000+(30,00,000 X 4.0%)=31,20,000/-
4	8ನೇ ಅಂತಸ್ತು	30,00,000+(30,00,000 X 1.5%)=30,45,000/-	10	14ನೇ ಅಂತಸ್ತು	30,00,000+(30,00,000 X 4.5%)=31,35,000/-
5	9ನೇ ಅಂತಸ್ತು	30,00,000+(30,00,000 X 2.0%)= 30,60,000/-	11	15ನೇ ಅಂತಸ್ತು ಮತ್ತು ಮೇಲ್ಪಟ್ಟು	30,00,000+(30,00,000 X 5.0%)=31,50,000/-
6	10ನೇ ಅಂತಸ್ತು	30,00,000+(30,00,000 X 2.5%)=30,75,000/-			

5. ಅಪಾರ್ಟ್‌ಮೆಂಟ್/ವಿಲ್ಲಾ/ವಿಲ್ಲಾಮೆಂಟ್/ ಟೇನಮೆಂಟ್/ ಗೇಟೆಡ್ ಕಮ್ಯೂನಿಟಿ ಹೌಸ್‌ಗಳ ವಿಶೇಷ ಸವಲತ್ತುಗಳಿಗಾಗಿ ಈ ಕೆಳಕಂಡಂತೆ ಹೆಚ್ಚುವರಿ ದರ ನಿಗದಿಪಡಿಸುವುದು.

1) ವಿನಾಯಿತಿ ನೀಡಲಾಗಿರುವ ಗುಂಪಿನೊಂದಿಗೆ ಯಾವುದೇ 4 ಕೆಳಕಂಡ ಗುಂಪುಗಳ ವಿಶೇಷ ಸವಲತ್ತುಗಳು ಇದ್ದಲ್ಲಿ.	ಆಯಾ ಪ್ರದೇಶದ / ರಸ್ತೆಯ ಸೂಪರ್‌ಬಿಲ್ಡಿಂಗ್ ಏರಿಯಾದ ದರ ಮಾತ್ರ.
2) ಪ್ರತಿ ಹೆಚ್ಚುವರಿ ಕೆಳಕಂಡ ಗುಂಪುಗಳ ವಿಶೇಷ ಸವಲತ್ತುಗಳು ಇದ್ದಲ್ಲಿ.	ಆಯಾ ಪ್ರದೇಶದ / ರಸ್ತೆಯ ಸೂಪರ್‌ಬಿಲ್ಡಿಂಗ್ ಏರಿಯಾದ ದರ ಅನ್ವಯಿಸಿದ ಸ್ವತ್ತಿನ ಒಟ್ಟು ಮೌಲ್ಯ (Including higher floor additional rate but excluding Car Parking rate)+ಶೇಕಡಾ 0.75% ರಷ್ಟು ಹೆಚ್ಚುವರಿ ದರ. (ಅಂದರೆ 5 ಗುಂಪುಗಳಿಗೆ - 0.75%, 6 ಗುಂಪುಗಳಿಗೆ 1.5%, 7 ಗುಂಪುಗಳಿಗೆ 2.25%, 8 ಗುಂಪುಗಳಿಗೆ 3%, 9 ಗುಂಪುಗಳಿಗೆ 3.75%, 10 ಗುಂಪುಗಳಿಗೆ 4.5%, 11 ಗುಂಪುಗಳಿಗೆ 5.25%, 12 ಗುಂಪುಗಳಿಗೆ 6%, 13 ಗುಂಪುಗಳಿಗೆ 6.75%, 14 ಮತ್ತು ಹೆಚ್ಚುವರಿ ಗುಂಪಿನ ಸೌಲಭ್ಯಗಳಿಗೆ ಗರಿಷ್ಠ 7.5%).

6. 2023-24 ನೇ ಸಾಲಿನ ಮಾರ್ಗಸೂಚಿ ದರಪಟ್ಟಿಯ ಅನುಬಂಧ-3 ಅನ್ನು ಅನುಷ್ಠಾನಗೊಳಿಸುವಲ್ಲಿ ಹಳೆಯ ಅಪಾರ್ಟ್‌ಮೆಂಟ್‌ಗಳಲ್ಲಿ ಸುಮಾರು *ಹತ್ತು ವರ್ಷಗಳಿಗೂ ಹೆಚ್ಚು ಹಳೆಯದಾದ ಅಪಾರ್ಟ್‌ಮೆಂಟ್‌ಗಳ ಮಾರ್ಗಸೂಚಿ ದರ ನಿಗದಿಪಡಿಸುವ ಪ್ರಸ್ತಾವನೆಗೆ ಸಂಬಂಧಿಸಿದಂತೆ:


ಸಾಮಾನ್ಯವಾಗಿ ಅಪಾರ್ಟ್‌ಮೆಂಟ್ ನಿರ್ಮಾಣವಾದ *ಹತ್ತು ವರ್ಷಗಳ ನಂತರ (ಸಕ್ಷಮ ಪ್ರಾಧಿಕಾರದಿಂದ ಮಂಜೂರಾದ ನಕ್ಷೆ, Occupancy Certificate ಇತ್ಯಾದಿ ದಾಖಲೆಗಳ ಪ್ರಕಾರ) ಶೇ. 95 ಕ್ಕೂ ಹೆಚ್ಚಿನ ಫ್ಲಾಟ್‌ಗಳು ಖರೀದಿಸಲಾಗಿದ್ದು, ಪುನಃ ಎರಡನೇ ಬಾರಿ ನೋಂದಣಿಗಾಗಿ ಬರುತ್ತಿರುವುದು ಕಂಡುಬರುತ್ತದೆ, ಇಂತಹ ಸಂದರ್ಭದಲ್ಲಿ ಖರೀದಿದಾರರು ಅಥವಾ ಮಾರಾಟಗಾರರು ನಿವೇಶನದ ವಿಸ್ತೀರ್ಣ ಷೆಡ್ಯೂಲ್-ಎ ರಂತೆ 500 ಚ.ಮೀ. ಗೂ ಹೆಚ್ಚು ಇದ್ದಲ್ಲಿ ಕೇಂದ್ರ ಮೌಲ್ಯಮಾಪನ ಸಮಿತಿಗೆ ದರ ನಿಗದಿಪಡಿಸಲು ಅಗತ್ಯ ದಾಖಲೆ ಪ್ರತಿಗಳೊಂದಿಗೆ ಪ್ರಸ್ತಾವನೆ ಸಲ್ಲಿಸಿ ಮಾರ್ಗಸೂಚಿ ದರ ನಿಗದಿಪಡಿಕೊಳ್ಳಲು ಸಾರ್ವಜನಿಕರಿಗೆ (Single Purchaser/ ಏಕ ಖರೀದಿದಾರರಿಗೆ) ತೊಂದರೆ ಆಗದಂತೆ *ಹತ್ತು ವರ್ಷಗಳಿಗೂ ಹೆಚ್ಚು ಹಳೆಯದಾದ ಅಪಾರ್ಟ್‌ಮೆಂಟ್‌ಗಳಿಗೆ ಮಾತ್ರ ಅನ್ವಯವಾಗುವಂತೆ ಸೂಕ್ತ ದಾಖಲೆಗಳನ್ನು (ಸಕ್ಷಮ ಪ್ರಾಧಿಕಾರದಿಂದ ನೀಡುವ ಕಟ್ಟಡ ಪರವಾನಿಗೆ ನಕ್ಷೆ, ಪ್ರಾರಂಭಿಕ ಪ್ರಮಾಣ ಪತ್ರ, ಸ್ವಾಧೀನ ಅನುಭವ ಪ್ರಮಾಣ ಪತ್ರ ಇತ್ಯಾದಿ) ಪರಿಶೀಲಿಸಿ 2017-18 ನೇ ಸಾಲಿನ ಮಾರ್ಗಸೂಚಿ ದರಪಟ್ಟಿಯ ಅನುಬಂಧ-3 ರನ್ವಯ (ಷೆಡ್ಯೂಲ್-ಎ ವಿಸ್ತೀರ್ಣದ ಮಿತಿ ಇಲ್ಲದಂತೆ) ಕೋಷ್ಟಕವನ್ನು ಮತ್ತು ವಿಶೇಷ ಸೂಚನೆಯ ಅಂಶಗಳನ್ನು ಉಪಯೋಗಿಸಿಕೊಂಡು ಕಟ್ಟಡದ ನೋಂದಣಿ ಮೌಲ್ಯ ನಿರ್ಧರಿಸಲು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟಿರುತ್ತದೆ.

- ರೆಡಿರೆಕನರ್ ದರಕ್ಕೆ ಕಡಿಮೆ ಇಲ್ಲದಂತೆ ವಿಶೇಷ ಸೌಲಭ್ಯಗಳ ಹೆಚ್ಚುವರಿ ದರವನ್ನು ಅಳವಡಿಸಿಕೊಂಡು ಮಾರ್ಗಸೂಚಿ ದರ ನಿಗದಿಪಡಿಸುವುದು.
- ಪ್ರತಿ ಮಾಹೆಯಲ್ಲಿ ಪ್ರಸ್ತಾವಿತ ಅಪಾರ್ಟ್‌ಮೆಂಟ್‌ಗೆ ನಿಗದಿಪಡಿಸಿದ ಮಾರ್ಗಸೂಚಿ ದರ, (ಗ್ರಾಮ, PID ನಂ, ಸರ್ವೆ ನಂ, ಖಾತಾ ನಂ, ರೇರಾ ಸಂಖ್ಯೆ) ಈ ಎಲ್ಲಾ ವಿವರಗಳನ್ನು ಒಳಗೊಂಡ ಮಾಹಿತಿಯನ್ನು ಕೇಂದ್ರ ಮೌಲ್ಯ ಮಾಪನ ಸಮಿತಿಗೆ ಸಲ್ಲಿಸಿ ಘಟನೋತ್ತರ ಮಂಜೂರಾತಿ ಪಡೆದು, ರಾಜ್ಯಪತ್ರದಲ್ಲಿ ಪ್ರಕಟಿಸಿಕೊಳ್ಳತಕ್ಕದ್ದು.
- ನಿಗದಿಪಡಿಸಿದ ಅಪಾರ್ಟ್‌ಮೆಂಟ್‌ನ ಮಾರ್ಗಸೂಚಿ ದರವನ್ನು (ರಾಜ್ಯ ಪತ್ರದಲ್ಲಿರುವಂತೆ) ಗಣಕಶಾಖೆಯಲ್ಲಿ ಕಾವೇರಿ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳತಕ್ಕದ್ದು.

ಸೂಚನೆ: * ನೋಂದಣಿ ಸಮಯದಲ್ಲಿ ಹಾಜರುಪಡಿಸುವ ದಾಖಲೆಗಳಂತೆ ಪ್ರಸ್ತಾವಿತ ಕಟ್ಟಡವು ಸಕ್ಷಮ ಪ್ರಾಧಿಕಾರವು ನೀಡಿರುವ ದಾಖಲೆಗಳಂತೆ ಹತ್ತು ವರ್ಷ ಹಳೆಯದಾಗಿರತಕ್ಕದ್ದು.

List of Special Amenities provided for Apartments / Villas / Villaments / Tenament / Gated Community Houses.

(Select the amenities by underlining the same and put  mark in column no 3).

Group No	Special Amenities / Facilities /Benefits	 Mark
1	2	3
Exempted	a) Rain Water Harvesting, Solar Power, Solar water heater, Fire fighting, Fire Prevention, Green Building concept low carbon material usage and similar types of amenities. b) Sewage treatment plant, solid waste management, individual garbage chute, Reflective roofs, water recycling / reuse Plants. (These amenities is fully exempted)	
1	Club house, Community hall, Conference hall, party hall, Card room, Reading room, library, Banquet hall, party area, party lawn and similar types of amenities.	
2	Jogging track, Running track, Cycling track, Walking track, Pebble pathway, Reflexology path and similar types of amenities.	
3	Children play area, tot lot, children game area, Garden, Water body, Decorative pool, Plantation Garden, Barbeque pits, crèche, landscape area, fountain and similar types of amenities.	
4	Canteen, Mall, Commercial space, ATM, Bank, Hopcom, Janatha Bazar, Nandini Milk outlet, Provision store, Parlor, Cafeteria, Super market, Plaza and similar types of amenities.	
5	All type of outdoor play area, Badminton, Tennis, Basket ball, Volly ball, Base ball, Cricket, Foot ball, Hockey and similar types of amenities.	
6	All type of indoor game area, squash, snooker, Table tennis, carom room, Indoor games area and similar types of amenities.	
7	Swimming pool indoor, Kids pool, wading pool, aqua gym and similar types of amenities.	
8	Cargo lift, elevator, Mechanical lift for car park, High speed elevator and similar types of amenities.	

Group No	Special Amenities / Facilities /Benefits	✓ Mark
1	2	3
9	Surveillance of common area, manned security with video surveillance intelligent security, Motion sensor based lighting multi camera security, CCTV, Gated community, Intercom, Wifi Internet parlor, Video conference facility, Generator, UPS, Kiosk, Visitor Tracking system and similar types of amenities.	
10	Helipad, Golf field.	
11	Outdoor Amphitheatre, Open air theatre, Open stage and similar types of amenities.	
12	Health clinic, Ayurvedic parlor, Massage parlour, Beauty parlour, Spa, Aerobics, Yoga meditation, Unisex parlour, Steam & Sauna Jacuzzi, Gym, Day care center, Health club and similar types of amenities.	
13	Indoor Amphi theatre, Dance & Karaoke hall, Drama stage, Home theater hall.	
14	Home automation, smart home, IP door lock, prepaid power supply, piped cooking gas supply, gas bank, gas detector.	

ಸೂಚನೆ : ಅಪಾರ್ಟ್‌ಮೆಂಟ್/ಪ್ಲಾಟ್/ವಿಲ್ಲಾ/ವಿಲ್ಲಾಫೆಂಟ್ಸ್/ರೋ ಹೌಸ್ ಇತ್ಯಾದಿಗಳ ನೋಂದಣಿ ಸಮಯದಲ್ಲಿ ದಸ್ತಾವೇಜಿನೊಂದಿಗೆ ಕರ್ನಾಟಕ ಮುದ್ರಾಂಕ ಕಾಯ್ದೆ ಅಪಮೌಲ್ಯ ತಡೆಗಟ್ಟುವ ನಿಯಮಾವಳಿ 1977 ರ ಪ್ರಕಾರ ಎಲ್ಲಾ ಮಾಹಿತಿಯನ್ನು ನೀಡಲು ಸೂಚಿಸಿದೆ.

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,
ಸವಿತಾಲಕ್ಷ್ಮಿ ಪಿ ಬೆಳಗಲಿ
ಸದಸ್ಯ ಕಾರ್ಯದರ್ಶಿ.
ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು.

ಅನುಬಂಧ-2

ಜಿಲ್ಲಾ ನೋಂದಣಿ ಕಛೇರಿ ಗಾಂಧಿನಗರ

2023-24ನೇ ಸಾಲಿನ ಗಾಂಧಿನಗರ ಉಪ ನೋಂದಣಿ ಕಛೇರಿಯ ವ್ಯಾಪ್ತಿಗೆ ಬರುವ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ

ಕ್ರ. ಸಂ.	ಹೋಬಳಿ / ಗ್ರಾಮ / ವಾರ್ಡ್ / ರಸ್ತೆ / ಪ್ರದೇಶದ ಹೆಸರು	ಸ್ಥಳೀಯ ಸಂಸ್ಥೆ / ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು ಪ್ರತಿ ಚ.ಮೀಟರ್‌ಗಳಿಗೆ ರೂ.ಗಳಲ್ಲಿ	ಸ್ಥಳೀಯ ಸಂಸ್ಥೆ / ಸಕ್ಷಮ ಪ್ರಾಧಿಕಾರದ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ ಹಾಗೂ ಪ್ಲಾಟುಗಳ ಮೌಲ್ಯ ಪ್ರತಿ ಚ.ಮೀಟರ್ ಸೂಪರ್ ಬಿಲ್ಟ್ ಏರಿಯಾಗೆ ರೂ.ಗಳಲ್ಲಿ
404	Legacy Mycon Duv (Vasanthanagar, Cunningham Road, SRT Road PID No 78-118-50/10 and Ward No. 78 Old Municipal No 50/10),		168000
404(A)	Legacy Medelia (Vasanthanagar, Cunningham Road, SRT Road, Municipal No/Property No. 1/6, PID No 78-61-1/6 and Ward No. 78 New No 93)		215500

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ.

ಶ್ರೀಮತಿ ಸವಿತಾ ಲಕ್ಷ್ಮಿ ಪಿ ಬೆಳಗಲಿ

ಸದಸ್ಯ ಕಾರ್ಯದರ್ಶಿ

ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು.

2023-24ನೇ ಸಾಲಿನ ಗಂಗಾನಗರ ಉಪ ನೋಂದಣಿ ಕಛೇರಿಯ ವ್ಯಾಪ್ತಿಗೆ ಬರುವ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ				
SL No.	ಹೋಬಳಿ / ಗ್ರಾಮ / ಪ್ರದೇಶ	Hobli/Village/Region	ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಲ್ಪಟ್ಟ / ಸ್ಥಳೀಯ ಸಂಸ್ಥೆ ವ್ಯಾಪ್ತಿಯ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರ / ಸ್ಥಳೀಯ ಸಂಸ್ಥೆಯಿಂದ ಅನುಮೋದಿತ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ ಮತ್ತು ಫ್ಲಾಟ್‌ಗಳ ಮೌಲ್ಯ
			ಪ್ರತಿ ಚದರ ಮೀಟರ್‌ಗೆ ರೂ. ಗಳಲ್ಲಿ	ಪ್ರತಿ ಚದರ ಮೀಟರ್ ಸೂಪರ್ ಬಿಲ್ಟ್‌ಡ್ ಏರಿಯಾಗೆ ರೂ.ಗಳಲ್ಲಿ
1	2	3	4	5
451	ಆರ್ಯ ಎಂಕ್ಲೇವ್ ಅಪಾರ್ಟ್‌ಮೆಂಟ್	Aarya Enclave Apartment		40000
474	ಗೌರಿ ಅಪಾರ್ಟ್‌ಮೆಂಟ್	Gowri Apartment		78600
478	ಹೊಯ್ಸಳ ಇನ್ಫ್ಯಾಂಟ್ರಿ ಟವರ್ಸ್	Hoysala Infantry Towers		104000
542	ಡಾಲರ್ಸ್ ನೆಸ್ಟ್ ಅಪಾರ್ಟ್‌ಮೆಂಟ್	Dollars Nest Apartment		79200
545	ದಿ ಸ್ಯಾಟರ್ನ್ ಪಾರ್ಕ್ ಅಪಾರ್ಟ್‌ಮೆಂಟ್	The Satarn Park Apartment		82800

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಶ್ರೀಮತಿ ಸವಿತಾ ಲಕ್ಷ್ಮಿ ಪಿ ಬೆಳಗಲಿ

ಸದಸ್ಯ ಕಾರ್ಯದರ್ಶಿ

ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು.

2023-24ನೇ ಸಾಲಿನ ಯಲಹಂಕ ಉಪ ನೋಂದಣಿ ಕಛೇರಿಯ ವ್ಯಾಪ್ತಿಗೆ ಬರುವ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ						
ಕ್ರ.ಸಂ	ಗ್ರಾಮಗಳ ಹೆಸರು	Villages Name	ಸ್ಥಳೀಯ ಸಂಸ್ಥೆ/ಸಕ್ಷಮ ಪ್ರಾಧಿಕಾರದಿಂದ ವಸತಿ ನಿವೇಶನಗಳು (ಪ್ರತಿ ಚದರ ಮೀಟರ್ ರೂ. ಗಳಲ್ಲಿ)	ಸಕ್ಷಮ ಪ್ರಾಧಿಕಾರದ ವಿಲ್ಲಾ/ರೋಡ್ ಹೌಸ್ ನಿವೇಶನ ದರ (ಪ್ರತಿ ಚದರ ಮೀಟರ್ ರೂ. ಗಳಲ್ಲಿ)	ಸ್ಥಳೀಯ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ ಮತ್ತು ಫ್ಲಾಟ್‌ಗಳ ಮೌಲ್ಯ (ಪ್ರತಿ ಚದರ ಮೀಟರ್ ರೂ. ಗಳಲ್ಲಿ)	ಕೃಷಿ ಜಮೀನು ಪ್ರತಿ ಎಕರೆಗೆ (ರೂ. ಲಕ್ಷಗಳಲ್ಲಿ)
1	2	3	4	5	6	7
78A	ಎಬೋನಿ ಕ್ಲಾಸಿಕ್ ಅಪಾರ್ಟ್‌ಮೆಂಟ್ಸ್ (ಖಾತಾ ನಂ 30,195/195/25, ವಾರ್ಡ್ ನಂ 02)	Ebony Classique Apartment (Khata No 30.195/195/25, Ward No 02)			41000	
139	ಮಿತ್ತಲ್ ಎಲೆಂಝಾ	Mittal Elanza			49950	
299	ಜಕ್ಕೂರು ಏರೋಡ್ರಮ್ ನಿಂದ ಕೋಗಿಲು ಕ್ರಾಸ್ ವರೆಗೆ ಬೈಪಾಸ್ ರಸ್ತೆ ಎಡಬಲ ಹೊಂದಿಕೊಂಡಿರುವ ಪ್ರದೇಶ ಬೆಂಗಳೂರು ಬಳ್ಳಾರಿ ರಸ್ತೆ (ಎನ್ ಹೆಚ್ 7) ಜಕ್ಕೂರು ಏರೋಡ್ರಮ್‌ನಿಂದ ಕೋಗಿಲು ಕ್ರಾಸ್ ವರೆವಿಗೆ (ಬೈಪಾಸ್ ರಸ್ತೆ) ಎಡ ಬಲ ಹೊಂದಿಕೊಂಡಿರುವ ಪ್ರದೇಶ	Bangalore Ballari National Highway From Jakkuru Aerodram to Kogilu cross Bypass Road left right adjacent area	60000			
325	ಯಲಹಂಕ ಉಪನಗರ ಶೇಷಾದ್ರಿಪುರಂ ಕಾಲೇಜಿನಿಂದ ಚಿಕ್ಕಬೊಮ್ಮಸಂದ್ರ ಕ್ರಾಸ್‌ವರೆಗೆ (3 ನೇ ಎ ಅಡ್ಡರಸ್ತೆ ಹಾಗೂ 1ನೇ ಮುಖ್ಯರಸ್ತೆ)	From Yelahanka newtown sheshadripuram college to chikkabommasandra cross (3 rd A Cross and 1 st Main)	85000			

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಶ್ರೀಮತಿ ಸವಿತಾ ಲಕ್ಷ್ಮಿ ಪಿ ಬೆಳಗಲಿ
ಸದಸ್ಯ ಕಾರ್ಯದರ್ಶಿ
ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು.

2023-24ನೇ ಸಾಲಿನ ಬ್ಯಾಟರಾಯನಪುರ ಉಪ ನೋಂದಣಿ ಕಛೇರಿಯ ವ್ಯಾಪ್ತಿಗೆ ಬರುವ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ						
ಕ್ರ. ಸಂ	ಹೋಬಳಿ/ಗ್ರಾಮ/ವಾರ್ಡ್/ರಸ್ತೆ ಪ್ರದೇಶದ ಹೆಸರು	Hobli/Village/Area	ಸ್ಥಳೀಯ ಸಂಸ್ಥೆ/ ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರ ವಿಲ್ಲಾ/ರೋ ಹೌಸ್‌ಗಳ ನಿವೇಶನ ದರ	ಸ್ಥಳೀಯ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ ಮತ್ತು ಫ್ಲಾಟ್‌ಗಳ ಮೌಲ್ಯ	ಕೃಷಿ ಜಮೀನು
			ಪ್ರತಿ ಚದರ ಮೀಟರ್‌ಗೆ ರೂ.ಗಳಲ್ಲಿ	ಪ್ರತಿ ಚದರ ಮೀಟರ್‌ಗೆ ರೂ.ಗಳಲ್ಲಿ	ಪ್ರತಿ ಚದರ ಮೀಟರ್‌ಗೆ ರೂ.ಗಳಲ್ಲಿ	ರೂ. ಲಕ್ಷಗಳಲ್ಲಿ ಪ್ರತಿ ಎಕರೆಗೆ
1	2	3	4	5	6	7
70	ಕೆಂಪಾಪುರ	Kempapura	45000			1300
116(A)	ಕೊಡಿಗೆಹಳ್ಳಿ	Kodigehalli	40000			572
220(A)	ಕೋತಿ ಹೊಸಹಳ್ಳಿ	Kothi Hosahalli	36000			578
340(A)	ಪೆಲಿಕನ್ ಗ್ರೋವ್ ವಸತಿ ಅಪಾರ್ಟ್ ಮೆಂಟ್ ಸ.ನಂ 19/1, ಮತ್ತು 19/2, ಬಿ.ಬಿ.ಎಂ.ಪಿ ಖಾತಾ 1247/19/1 ವಾರ್ಡ್ ನಂ 05, ಯಲಹಂಕ ವಲಯ ವಿಸ್ತೀರ್ಣ 7284 ಚ.ಮೀ	Pelican Grove Residencial Apartment sy.no 19/1 and 19/2, B.B.M.P Khata 1247/19/1, Ward no 05, Yelahanka Zone, Extension 7284 Sq.M			69000	
449	ಗ್ಯಾಸ್ ಪೈಪ್‌ಲೈನ್ ರಸ್ತೆ (ಯಲಹಂಕಗೆ ಹೋಗುವ ಪೆರಿಫೆರಲ್ ರಿಂಗ್ ರಸ್ತೆ)	Gas Pipeline Road (Approach to Peripheral Ring Road)	60000			
647(A)	ಸಿಂಗಾಪುರ	Singapura	22000			264
700	ಶೋಭಾ ಹೆಚ್ ಆರ್ ಸಿ ವಸತಿ ಅಪಾರ್ಟ್‌ಮೆಂಟ್	Shobha HRC Prestine Residential Apartment			78100	

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಶ್ರೀಮತಿ ಸವಿತಾ ಲಕ್ಷ್ಮಿ ಪಿ ಬೆಳಗಲಿ

ಸದಸ್ಯ ಕಾರ್ಯದರ್ಶಿ

ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು.

2023-24ನೇ ಸಾಲಿನ ಜಾಲ ಉಪ ನೋಂದಣಿ ಕಛೇರಿಯ ವ್ಯಾಪ್ತಿಗೆ ಬರುವ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ

ಕ್ರ.ಸಂ.	ಹೋಬಳಿ/ಗ್ರಾಮ/ಪ್ರದೇಶ	Hobli/Villages/Area	ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ಸ್ಥಳೀಯ ಸಂಸ್ಥೆ ಗ್ರಾಮೀಣ ವ್ಯಾಪ್ತಿಯ ವಸತಿ ನಿವೇಶನಗಳು (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ವಿಲ್ಲ/ರೋ ಹೌಸ್ ನಿವೇಶನ ದರ (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ಕೃಷಿ ಜಮೀನು ಪ್ರತಿ ಎಕರೆಗೆ (ರೂ.ಲಕ್ಷಗಳಲ್ಲಿ)	ಸ್ಥಳೀಯ ಸಂಸ್ಥೆ/ ಸಕ್ಷಮ ಪ್ರಾಧಿಕಾರದ ಅನುಮೋದಿತ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ /ಫ್ಲಾಟ್/ವಿಲ್ಲಾಮೆಂಟ್ ಪ್ರತಿ ಚದರ ಮೀಟರ್ ಸೂಪರ್ ಬಿಲ್ಡಿಂಗ್ ಏರಿಯಾಗೆ ರೂ.ಗಳಲ್ಲಿ
1	2	3	4	5	6	7	8
1	ಅರೆಬಿನ್ನಮಂಗಲ	Arebinnamangala	13000	6200		100	
A	ಕೆಎಐಡಿಬಿ ಭೂಸ್ವಾಧೀನಗೊಂಡಿರುವ ಹೈಟೆಕ್ ಡಿಫೆನ್ಸ್ ಅಂಡ್ ಏರೋಸ್ಪೇಸ್ ಪಾರ್ಕ್ ವಸತಿ ನಿವೇಶನಗಳು	KIADB acquired Hitech Defence and Aerospace park for Residential sites	14000				
B	ಕೆಎಐಡಿಬಿ ಭೂಸ್ವಾಧೀನಗೊಂಡಿರುವ ಹೈಟೆಕ್ ಡಿಫೆನ್ಸ್ ಅಂಡ್ ಏರೋಸ್ಪೇಸ್ ಪಾರ್ಕ್ ಸಾಫ್ಟ್‌ವೇರ್ / ಹಾರ್ಡ್‌ವೇರ್/ ಲಾಜಿಸ್ಟಿಕ್ಸ್ / ಏರೋಸ್ಪೇಸ್ / ಮತ್ತು ಇತರೆ ಉದ್ದೇಶಗಳು	KIADB acquired Hitech Defence and Aerospace park for Software / Hardware/Logistics/Aerospace / Hospitality Industry/ and other purposes	16000				

ಕ್ರ.ಸಂ.	ಹೋಬಳಿ/ಗ್ರಾಮ/ಪ್ರದೇಶ	Hobli/Villages/Area	ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ಸ್ಥಳೀಯ ಸಂಸ್ಥೆ ಗ್ರಾಮಶಾಣಿ ವ್ಯಾಪ್ತಿಯ ವಸತಿ ನಿವೇಶನಗಳು (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ವಿಲ್ಲ/ರೋ ಹೌಸ್ ನಿವೇಶನ ದರ (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ಕೃಷಿ ಜಮೀನು ಪ್ರತಿ ಎಕರೆಗೆ (ರೂ.ಲಕ್ಷಗಳಲ್ಲಿ)	ಸ್ಥಳೀಯ ಸಂಸ್ಥೆ/ ಸಕ್ಷಮ ಪ್ರಾಧಿಕಾರದ ಅನುಮೋದಿತ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ /ಫ್ಲಾಟ್/ವಿಲ್ಲಾಮೆಂಟಿ ಪ್ರತಿ ಚದರ ಮೀಟರ್ ಸೂಪರ್ ಬಿಲ್ಡ್‌ಫ್ ಎರಿಯಾಗೆ ರೂ.ಗಳಲ್ಲಿ
1	2	3	4	5	6	7	8
40	ಗೊಲ್ಲಹಳ್ಳಿ	Gollahalli	9000	5400		80	
A	ಕೆಎಡಿಬಿ ಭೂಸ್ವಾಧೀನಗೊಂಡಿರುವ ಹೈಟೆಕ್ ಡಿಪೆನ್ಸ್ ಅಂಡ್ ಎರೋಸ್ಪೇಸ್ ಪಾರ್ಕ್ ವಸತಿ ನಿವೇಶನಗಳು	KIADB acquired Hitech Defence and Aerospace park for Residential sites	14000				
B	ಕೆಎಡಿಬಿ ಭೂಸ್ವಾಧೀನಗೊಂಡಿರುವ ಹೈಟೆಕ್ ಡಿಪೆನ್ಸ್ ಅಂಡ್ ಎರೋಸ್ಪೇಸ್ ಪಾರ್ಕ್ ಸಾಫ್ಟ್‌ವೇರ್ / ಹಾರ್ಡ್‌ವೇರ್/ ಲಾಜಿಸ್ಟಿಕ್ಸ್ / ಎರೋಸ್ಪೇಸ್ / ಮತ್ತು ಇತರೆ ಉದ್ದೇಶಗಳು	KIADB acquired Hitech Defence and Aerospace park for Software / Hardware/Logistics/Aerospace / Hospitality Industry/ and other purposes	16000				
87	ದುಮ್ಮನಹಳ್ಳಿ	Dummanahalli	9000	5900		75	
A	ಕೆಎಡಿಬಿ ಭೂಸ್ವಾಧೀನಗೊಂಡಿರುವ ಹೈಟೆಕ್ ಡಿಪೆನ್ಸ್ ಅಂಡ್ ಎರೋಸ್ಪೇಸ್ ಪಾರ್ಕ್ ವಸತಿ ನಿವೇಶನಗಳು	KIADB acquired Hitech Defence and Aerospace park for Residential sites	14000				

ಕ್ರ.ಸಂ.	ಹೋಬಳಿ/ಗ್ರಾಮ/ಪ್ರದೇಶ	Hobli/Villages/Area	ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ಸ್ಥಳೀಯ ಸಂಸ್ಥೆ ಗ್ರಾಮಶಾಣಿ ವ್ಯಾಪ್ತಿಯ ವಸತಿ ನಿವೇಶನಗಳು (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ವಿಲ್ಲ/ರೋ ಹೌಸ್ ನಿವೇಶನ ದರ (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ಕೃಷಿ ಜಮೀನು ಪ್ರತಿ ಎಕರೆಗೆ (ರೂ.ಲಕ್ಷಗಳಲ್ಲಿ)	ಸ್ಥಳೀಯ ಸಂಸ್ಥೆ/ ಸಕ್ಷಮ ಪ್ರಾಧಿಕಾರದ ಅನುಮೋದಿತ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ /ಫ್ಲಾಟ್/ವಿಲ್ಲಾಮೆಂಟಿ ಪ್ರತಿ ಚದರ ಮೀಟರ್ ಸೂಪರ್ ಬಿಲ್ಡ್‌ಫ್ ಎರಿಯಾಗೆ ರೂ.ಗಳಲ್ಲಿ
1	2	3	4	5	6	7	8
B	ಕೆಐಎಡಿಬಿ ಭೂಸ್ವಾಧೀನಗೊಂಡಿರುವ ಹೈಟೆಕ್ ಡಿಫೆನ್ಸ್ ಅಂಡ್ ಎರೋಸ್ಪೇಸ್ ಪಾರ್ಕ್ ಸಾಫ್ಟ್‌ವೇರ್ / ಹಾರ್ಡ್‌ವೇರ್/ ಲಾಜಿಸ್ಟಿಕ್ಸ್ / ಎರೋಸ್ಪೇಸ್ / ಮತ್ತು ಇತರೆ ಉದ್ದೇಶಗಳು	KIADB acquired Hitech Defence and Aerospace park for Software / Hardware/Logistics/Aerospace / Hospitality Industry/ and other purposes	16000				
108	ಬಿ.ಕೆ.ಪಾಲ್ಯಾ/ಪಾಲ್ಯಾ	B.K.Palya/Palya	14000	8300		100	
A	ಕೆಐಎಡಿಬಿ ಭೂಸ್ವಾಧೀನಗೊಂಡಿರುವ ಹೈಟೆಕ್ ಡಿಫೆನ್ಸ್ ಅಂಡ್ ಎರೋಸ್ಪೇಸ್ ಪಾರ್ಕ್ ವಸತಿ ನಿವೇಶನಗಳು	KIADB acquired Hitech Defence and Aerospace park for Residential sites	14000				
B	ಕೆಐಎಡಿಬಿ ಭೂಸ್ವಾಧೀನಗೊಂಡಿರುವ ಹೈಟೆಕ್ ಡಿಫೆನ್ಸ್ ಅಂಡ್ ಎರೋಸ್ಪೇಸ್ ಪಾರ್ಕ್ ಸಾಫ್ಟ್‌ವೇರ್ / ಹಾರ್ಡ್‌ವೇರ್/ ಲಾಜಿಸ್ಟಿಕ್ಸ್ / ಎರೋಸ್ಪೇಸ್ / ಮತ್ತು ಇತರೆ ಉದ್ದೇಶಗಳು	KIADB acquired Hitech Defence and Aerospace park for Software / Hardware/Logistics/Aerospace / Hospitality Industry/ and other purposes	16000				

ಕ್ರ.ಸಂ.	ಹೋಬಳಿ/ಗ್ರಾಮ/ಪ್ರದೇಶ	Hobli/Villages/Area	ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ಸ್ಥಳೀಯ ಸಂಸ್ಥೆ ಗ್ರಾಮಶಾಣಿ ವ್ಯಾಪ್ತಿಯ ವಸತಿ ನಿವೇಶನಗಳು (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ವಿಲ್ಲ/ರೋ ಹೌಸ್ ನಿವೇಶನ ದರ (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ಕೃಷಿ ಜಮೀನು ಪ್ರತಿ ಎಕರೆಗೆ (ರೂ.ಲಕ್ಷಗಳಲ್ಲಿ)	ಸ್ಥಳೀಯ ಸಂಸ್ಥೆ/ ಸಕ್ಷಮ ಪ್ರಾಧಿಕಾರದ ಅನುಮೋದಿತ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ /ಫ್ಲಾಟ್/ವಿಲ್ಲಾಮೆಂಟಿ ಪ್ರತಿ ಚದರ ಮೀಟರ್ ಸೂಪರ್ ಬಿಲ್ಡ್‌ಫ್ ಎರಿಯಾಗೆ ರೂ.ಗಳಲ್ಲಿ
1	2	3	4	5	6	7	8
141	ಬಾಗಲೂರು	Bagaluru	16000	8800		150	
A	ಕೆಐಎಡಿಬಿ ಭೂಸ್ವಾಧೀನಗೊಂಡಿರುವ ಹೈಟೆಕ್ ಡಿಫೆನ್ಸ್ ಅಂಡ್ ಎರೋಸ್ಪೇಸ್ ಪಾರ್ಕ್ ವಸತಿ ನಿವೇಶನಗಳು	KIADB acquired Hitech Defence and Aerospace park for Residential sites	17000				
B	ಕೆಐಎಡಿಬಿ ಭೂಸ್ವಾಧೀನಗೊಂಡಿರುವ ಹೈಟೆಕ್ ಡಿಫೆನ್ಸ್ ಅಂಡ್ ಎರೋಸ್ಪೇಸ್ ಪಾರ್ಕ್ ಸಾಫ್ಟ್‌ವೇರ್ / ಹಾರ್ಡ್‌ವೇರ್/ ಲಾಜಿಸ್ಟಿಕ್ಸ್ / ಎರೋಸ್ಪೇಸ್ / ಮತ್ತು ಇತರೆ ಉದ್ದೇಶಗಳು	KIADB acquired Hitech Defence and Aerospace park for Software / Hardware/Logistics/Aerospace / Hospitality Industry/ and other purposes	19000				
198	ಮಹದೇವಕೋಡಿಗೇಹಳ್ಳಿ	Mahadevakodigehalli	10000	6400		70	
A	ಕೆಐಎಡಿಬಿ ಭೂಸ್ವಾಧೀನಗೊಂಡಿರುವ ಹೈಟೆಕ್ ಡಿಫೆನ್ಸ್ ಅಂಡ್ ಎರೋಸ್ಪೇಸ್ ಪಾರ್ಕ್ ವಸತಿ ನಿವೇಶನಗಳು	KIADB acquired Hitech Defence and Aerospace park for Residential sites	14000				
B	ಕೆಐಎಡಿಬಿ ಭೂಸ್ವಾಧೀನಗೊಂಡಿರುವ ಹೈಟೆಕ್	KIADB acquired Hitech Defence and Aerospace park	16000				

ಕ್ರ.ಸಂ.	ಹೋಬಳಿ/ಗ್ರಾಮ/ಪ್ರದೇಶ	Hobli/Villages/Area	ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ಸ್ಥಳೀಯ ಸಂಸ್ಥೆ ಗ್ರಾಮಾಣಿ ವ್ಯಾಪ್ತಿಯ ವಸತಿ ನಿವೇಶನಗಳು (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ವಿಲ್ಲ/ರೋ ಹೌಸ್ ನಿವೇಶನ ದರ (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ಕೃಷಿ ಜಮೀನು ಪ್ರತಿ ಎಕರೆಗೆ (ರೂ.ಲಕ್ಷಗಳಲ್ಲಿ)	ಸ್ಥಳೀಯ ಸಂಸ್ಥೆ/ ಸಕ್ಷಮ ಪ್ರಾಧಿಕಾರದ ಅನುಮೋದಿತ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ /ಫ್ಲಾಟ್/ವಿಲ್ಲಾಮೆಂಟಿ ಪ್ರತಿ ಚದರ ಮೀಟರ್ ಸೂಪರ್ ಬಿಲ್ಡ್‌ಫ್ ಎರಿಯಾಗೆ ರೂ.ಗಳಲ್ಲಿ
1	2	3	4	5	6	7	8
	ಡಿಪೆನ್ಸ್ ಅಂಡ್ ಏರೋಸ್ಪೇಸ್ ಪಾರ್ಕ್ ಸಾಫ್ಟ್‌ವೇರ್ / ಹಾರ್ಡ್‌ವೇರ್/ ಲಾಜಿಸ್ಟಿಕ್ಸ್ / ಏರೋಸ್ಪೇಸ್ / ಮತ್ತು ಇತರೆ ಉದ್ದೇಶಗಳು	for Software / Hardware/Logistics/Aerospace / Hospitality Industry/ and other purposes					
224	ಸಿಂಗನಹಳ್ಳಿ	Singanahalli	11000	7000		80	
A	ಕೆಐಎಡಿಬಿ ಭೂಸ್ವಾಧೀನಗೊಂಡಿರುವ ಹೈಟೆಕ್ ಡಿಪೆನ್ಸ್ ಅಂಡ್ ಏರೋಸ್ಪೇಸ್ ಪಾರ್ಕ್ ವಸತಿ ನಿವೇಶನಗಳು	KIADB acquired Hitech Defence and Aerospace park for Residential sites	14000				
B	ಕೆಐಎಡಿಬಿ ಭೂಸ್ವಾಧೀನಗೊಂಡಿರುವ ಹೈಟೆಕ್ ಡಿಪೆನ್ಸ್ ಅಂಡ್ ಏರೋಸ್ಪೇಸ್ ಪಾರ್ಕ್ ಸಾಫ್ಟ್‌ವೇರ್ / ಹಾರ್ಡ್‌ವೇರ್/ ಲಾಜಿಸ್ಟಿಕ್ಸ್ / ಏರೋಸ್ಪೇಸ್ / ಮತ್ತು ಇತರೆ ಉದ್ದೇಶಗಳು	KIADB acquired Hitech Defence and Aerospace park for Software / Hardware/Logistics/Aerospace / Hospitality Industry/ and other purposes	16000				

ಕ್ರ.ಸಂ.	ಹೋಬಳಿ/ಗ್ರಾಮ/ಪ್ರದೇಶ	Hobli/Villages/Area	ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ಸ್ಥಳೀಯ ಸಂಸ್ಥೆ ಗ್ರಾಮಶಾಣಿ ವ್ಯಾಪ್ತಿಯ ವಸತಿ ನಿವೇಶನಗಳು (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ವಿಲ್ಲ/ರೋ ಹೌಸ್ ನಿವೇಶನ ದರ (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ಕೃಷಿ ಜಮೀನು ಪ್ರತಿ ಎಕರೆಗೆ (ರೂ.ಲಕ್ಷಗಳಲ್ಲಿ)	ಸ್ಥಳೀಯ ಸಂಸ್ಥೆ/ ಸಕ್ಷಮ ಪ್ರಾಧಿಕಾರದ ಅನುಮೋದಿತ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ /ಫ್ಲಾಟ್/ವಿಲ್ಲಾಮೆಂಟಿ ಪ್ರತಿ ಚದರ ಮೀಟರ್ ಸೂಪರ್ ಬಿಲ್ಡ್‌ಪ್ ಎರಿಯಾಗೆ ರೂ.ಗಳಲ್ಲಿ
1	2	3	4	5	6	7	8
235	ಹುಣಚೂರು	Hunuchuru	11000	6000		75	
A	ಕೆಐಎಡಿಬಿ ಭೂಸ್ವಾಧೀನಗೊಂಡಿರುವ ಹೈಟೆಕ್ ಡಿಫೆನ್ಸ್ ಅಂಡ್ ಏರೋಸ್ಪೇಸ್ ಪಾರ್ಕ್ ವಸತಿ ನಿವೇಶನಗಳು	KIADB acquired Hitech Defence and Aerospace park for Residential sites	14000				
B	ಕೆಐಎಡಿಬಿ ಭೂಸ್ವಾಧೀನಗೊಂಡಿರುವ ಹೈಟೆಕ್ ಡಿಫೆನ್ಸ್ ಅಂಡ್ ಏರೋಸ್ಪೇಸ್ ಪಾರ್ಕ್ ಸಾಫ್ಟ್‌ವೇರ್ / ಹಾರ್ಡ್‌ವೇರ್ / ಲಾಜಿಸ್ಟಿಕ್ಸ್ / ಏರೋಸ್ಪೇಸ್ / ಮತ್ತು ಇತರೆ ಉದ್ದೇಶಗಳು	KIADB acquired Hitech Defence and Aerospace park for Software / Hardware/Logistics/Aerospace / Hospitality Industry/ and other purposes	16000				
245	ಹೂವಿನಾಯಕನಹಳ್ಳಿ	Hoovinayakanahalli	11000	6300		150	
A	ಕೆಐಎಡಿಬಿ ಭೂಸ್ವಾಧೀನಗೊಂಡಿರುವ ಹೈಟೆಕ್ ಡಿಫೆನ್ಸ್ ಅಂಡ್ ಏರೋಸ್ಪೇಸ್ ಪಾರ್ಕ್ ವಸತಿ ನಿವೇಶನಗಳು	KIADB acquired Hitech Defence and Aerospace park for Residential sites	14000				

ಕ್ರ.ಸಂ.	ಹೋಬಳಿ/ಗ್ರಾಮ/ಪ್ರದೇಶ	Hobli/Villages/Area	ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ಸ್ಥಳೀಯ ಸಂಸ್ಥೆ ಗ್ರಾಮಶಾಣಿ ವ್ಯಾಪ್ತಿಯ ವಸತಿ ನಿವೇಶನಗಳು (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ವಿಲ್ಲ/ರೋ ಹೌಸ್ ನಿವೇಶನ ದರ (ಪ್ರತಿ ಚದರ ಮೀಟರ್ ರೂ.ಗಳಲ್ಲಿ)	ಕೃಷಿ ಜಮೀನು ಪ್ರತಿ ಎಕರೆಗೆ (ರೂ.ಲಕ್ಷಗಳಲ್ಲಿ)	ಸ್ಥಳೀಯ ಸಂಸ್ಥೆ/ ಸಕ್ಷಮ ಪ್ರಾಧಿಕಾರದ ಅನುಮೋದಿತ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ /ಫ್ಲಾಟ್/ವಿಲ್ಲಾಮೆಂಟಿ ಪ್ರತಿ ಚದರ ಮೀಟರ್ ಸೂಪರ್ ಬಿಲ್ಡ್‌ಫ್ ಎರಿಯಾಗೆ ರೂ.ಗಳಲ್ಲಿ
1	2	3	4	5	6	7	8
B	ಕೆಎಡಿಬಿ ಭೂಸ್ವಾಧೀನಗೊಂಡಿರುವ ಹೈಟೆಕ್ ಡಿಪೆನ್ಸ್ ಅಂಡ್ ಏರೋಸ್ಪೇಸ್ ಪಾರ್ಕ್ ಸಾಫ್ಟ್‌ವೇರ್ / ಹಾರ್ಡ್‌ವೇರ್/ ಲಾಜಿಸ್ಟಿಕ್ಸ್ / ಏರೋಸ್ಪೇಸ್ / ಮತ್ತು ಇತರೆ ಉದ್ದೇಶಗಳು	KIADB acquired Hitech Defence and Aerospace park for Software / Hardware/Logistics/Aerospace / Hospitality Industry/ and other purposes	16000				

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ.

ಶ್ರೀಮತಿ ಸವಿತಾ ಲಕ್ಷ್ಮಿ ಪಿ ಬೆಳಗಲಿ

ಸದಸ್ಯ ಕಾರ್ಯದರ್ಶಿ

ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು.

೨೩

2023-24ನೇ ಸಾಲಿನ ಹೆಸರುಘಟ್ಟ ಉಪ ನೋಂದಣಿ ಕಛೇರಿಯ ವ್ಯಾಪ್ತಿಗೆ ಬರುವ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ									
ಕ್ರ. ಸಂ	ಗ್ರಾಮ/ ಪ್ರದೇಶ/ ರಸ್ತೆ ಹೆಸರು	Village/ Area /Road Name	ಕೃಷಿ ಜಮೀನುಗಳು			ಸ್ಥಳೀಯ ಸಂಸ್ಥೆ/ಗ್ರಾಮೀಣ ವ್ಯಾಪ್ತಿಯ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರದಿಂದ ಅನುಮೋದಿತ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರ ವಿಲ್ಲಾ ನಿವೇಶನಗಳು	ಸ್ಥಳೀಯ ಸಂಸ್ಥೆ/ಸಕ್ಷಮ ಪ್ರಾಧಿಕಾರದಿಂದ ಅನುಮೋದಿತ ವಸತಿ ನಿವೇಶನಗಳು ನಿರ್ಮಿಸಿರುವ ಅಪಾರ್ಟ್‌ಮೆಂಟ್/ಪ್ಲಾಟ್/ವಿಲ್ಲಾಮೆಂಟ್
			ಖುಷ್ಕಿ	ತರಿ	ಭಾಗಾಯ್ತು				
			ಎಕರೆಗೆ ಲಕ್ಷ ರೂಗಳಲ್ಲಿ	ಎಕರೆಗೆ ಲಕ್ಷ ರೂಗಳಲ್ಲಿ	ಎಕರೆಗೆ ಲಕ್ಷ ರೂಗಳಲ್ಲಿ	ಪ್ರತಿ ಚ.ಮೀಗೆ ರೂಗಳಲ್ಲಿ	ಪ್ರತಿ ಚ.ಮೀಗೆ ರೂಗಳಲ್ಲಿ	ಪ್ರತಿ ಚ.ಮೀಗೆ ರೂಗಳಲ್ಲಿ	ಪ್ರತಿ ಚ.ಮೀಗೆ ರೂಗಳಲ್ಲಿ
1	2	3	4	5	6	7	8	9	10
1	ಅದ್ದೇವಿಶ್ವನಾಥಪುರ	Addevishwanathapura	185	202	220	10000	20000		
1 A	ಎಲೈಟ್ ಪ್ರಿಸ್ಟೈನ್ ರೆಸಿಡೆನ್ಸಿಯಲ್ ಲೇ ಔಟ್	ELITE PRISTINE RESIDENTIAL LAYOUT					30000		
5	ಮೆ ವಾಚ್ ಟವರ್ ಬೈಬಲ್ ಮತ್ತು ಟ್ರಾಕ್ಟ್ ಸೊಸೈಟಿ ಆಫ್ ಇಂಡಿಯಾ	M/S Watch Tower Bibal & Tract Society of India					20000		
42	ಚೊಕ್ಕನಹಳ್ಳಿ	Chokkanahalli	35	41	44	5500	8500		
42 A	ಎಲೈಟ್ ಪ್ರಿಸ್ಟೈನ್ ರೆಸಿಡೆನ್ಸಿಯಲ್ ಲೇ ಔಟ್	ELITE PRISTINE RESIDENTIAL LAYOUT					30000		

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಶ್ರೀಮತಿ ಸವಿತಾ ಲಕ್ಷ್ಮಿ ಪಿ ಬೆಳಗಲಿ

ಸದಸ್ಯ ಕಾರ್ಯದರ್ಶಿ

ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು.

ಸೂಚನೆ: 1. ನಿವೇಶನದ ದರಗಳು ಪ್ರತಿ ಚದರ ಮೀಟರ್ ಗೆ ರೂಗಳಲ್ಲಿ.

2. ಕೃಷಿ ಜಮೀನಿನ ದರಗಳು ಪ್ರತಿ ಎಕರೆಗೆ ಲಕ್ಷಗಳಲ್ಲಿ

3. ಅಪಾರ್ಟ್‌ಮೆಂಟ್ ದರಗಳನ್ನು ಸಂಬಂಧಿಸಿದ ಸೂಪರ್ ಬಿಲ್ಡರ್ ಏರಿಯಾ ಅನ್ವಯಿಸುತ್ತದೆ.

4. ದಿನಾಂಕ: 01-10-2023 ರಿಂದ ಮೇಲ್ಕಂಡ ತಪ್ಪಾಗಿ ಮುದ್ರಾಣವಾಗಿರುವ ದರಗಳ ಅನ್ವಯ ನೋಂದಣಿಯಾಗಿರುವ ದಸ್ತಾವೇಜುಗಳ ಬಗ್ಗೆ ಕರ್ನಾಟಕ ಮುದ್ರಾಣಗಳ ಕಾಯ್ದೆ 1957 ರ ಕಲಂ 45ಎ(3) ಅನ್ವಯ ಸಂಬಂಧಿಸಿದ ಉಪನೋಂದಣಾಧಿಕಾರಿ ಮತ್ತು ಜಿಲ್ಲಾನೋಂದಣಾಧಿಕಾರಿ ರವರು ಕ್ರಮ ಜರುಗಿಸಲು ಮುಕ್ತವಾಗಿರುತ್ತದೆ.

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು